



**ಕರ್ನಾಟಕ ವಿಧಾನ ಪರಿಷತ್ತು
ನೂರ ಐವತ್ತೊಂಭತ್ತನೆಯ ಅಧಿವೇಶನ**

**ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ವಿಧೇಯಕ, 2026
(2026ರ ವಿಧಾನಸಭೆಯ ವಿಧೇಯಕ ಸಂಖ್ಯೆ-22)
(ಕರ್ನಾಟಕ ವಿಧಾನಸಭೆಯಿಂದ ಅಂಗೀಕಾರವಾದ ರೂಪದಲ್ಲಿ)**

ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ಅಧಿನಿಯಮ, 2017 (2017ರ ಕರ್ನಾಟಕ ಅಧಿನಿಯಮ 27)ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ವಿಧೇಯಕ.

ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ಅಧಿನಿಯಮ, 2017 (2017ರ ಕರ್ನಾಟಕ ಅಧಿನಿಯಮ 27)ನ್ನು ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು, ಭಾರತ ಗಣರಾಜ್ಯದ ಎಪ್ಪತ್ತೇಳನೇ ವರ್ಷದಲ್ಲಿ, ಕರ್ನಾಟಕ ರಾಜ್ಯ ವಿಧಾನ ಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ (ತಿದ್ದುಪಡಿ) ಅಧಿನಿಯಮ, 2026 ಎಂದು ಕರೆಯತಕ್ಕದ್ದು.

(2) ಇದು ಈ ಕೂಡಲೆ ಜಾರಿಗೆ ಬರತಕ್ಕದ್ದು.

2. ಪ್ರಕರಣ 15ರ ತಿದ್ದುಪಡಿ.- ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ಅಧಿನಿಯಮ, 2017 (2017ರ ಕರ್ನಾಟಕ ಅಧಿನಿಯಮ 27)ರ (ಇಲ್ಲಿ ಇನ್ನುಮುಂದೆ ಮೂಲ ಅಧಿನಿಯಮವೆಂದು ಉಲ್ಲೇಖಿಸಲಾಗಿದೆ) 15ನೇ ಪ್ರಕರಣದ ಉಪಪ್ರಕರಣ (3)ರ (ಬಿ) ಖಂಡದ ಬದಲಿಗೆ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-

"(ಬಿ) ಪೂರೈಕೆಯನ್ನು ಮಾಡಿದ ನಂತರ, ಪೂರೈಕೆದಾರರಿಂದ ಅಂಥ ಸೋಡಿಗಾಗಿ ಜಮೆಚೀಟಿ ನೀಡಲಾಗಿದ್ದರೆ ಮತ್ತು ಅಂಥ ಸೋಡಿಗೆ ಸಂಬಂಧಪಟ್ಟ ಹೂಡುವಳಿ ತೆರಿಗೆ ಜಮೆಯನ್ನು, ಆ ಪೂರೈಕೆಯನ್ನು ಸ್ವೀಕರಿಸುವವನು ಪ್ರಕರಣ 34ರ ಉಪಬಂಧಗಳಿಗೆ ಅನುಸಾರವಾಗಿ ಹಿಂದಿರುಗಿಸಿರಬೇಕು."

3. ಪ್ರಕರಣ 34ರ ತಿದ್ದುಪಡಿ.- ಮೂಲ ಅಧಿನಿಯಮದ ಪ್ರಕರಣ 34ರಲ್ಲಿನ ಉಪ-ಪ್ರಕರಣ (1)ರಲ್ಲಿ "ಅವುಗಳೆಡರ ಪೂರೈಕೆಯಲ್ಲಿ ಕೊರತೆ ಕಂಡುಬಂದಲ್ಲಿ" ಎಂಬ ಪದಗಳ ತರುವಾಯ, "ಅಥವಾ ಪ್ರಕರಣ 15ರ ಉಪ-ಪ್ರಕರಣ (3)ರ ಖಂಡ (ಬಿ)ಯಲ್ಲಿ ಉಲ್ಲೇಖಿಸಿರುವ ಸೋಡಿಯನ್ನು ನೀಡಿರುವಲ್ಲಿ" ಎಂಬ ಪದಗಳು, ಅವರಣಗಳು, ಅಕ್ಷರ ಮತ್ತು ಅಂಕಗಳನ್ನು ಸೇರಿಸತಕ್ಕದ್ದು.

4. ಪ್ರಕರಣ 54ರ ತಿದ್ದುಪಡಿ.- ಮೂಲ ಅಧಿನಿಯಮದ ಪ್ರಕರಣ 54ರಲ್ಲಿ,-

(i) ಉಪ-ಪ್ರಕರಣ (6)ರಲ್ಲಿ "ಸರಕು ಅಥವಾ ಸೇವೆಗಳು ಅಥವಾ ಅವುಗಳೆಡರ" ಎಂಬ ಪದಗಳ ತರುವಾಯ, "ಅಥವಾ ಉಪ-ಪ್ರಕರಣ (3)ರ ಮೊದಲನೆಯ ಪರಂತುಕದ ಖಂಡ (ii)ರ ಅಡಿಯಲ್ಲಿ ಅನುಮತಿಸಲಾದ ಉಪಯೋಗಿಸದೇ ಉಳಿದಿರುವ ಹೂಡುವಳಿ ತೆರಿಗೆ ಜಮೆಯ" ಎಂಬ ಪದಗಳು, ಅವರಣಗಳು ಮತ್ತು ಅಂಕಗಳನ್ನು ಸೇರಿಸತಕ್ಕದ್ದು; ಮತ್ತು

(ii) ಉಪ-ಪ್ರಕರಣ (14)ರಲ್ಲಿ "ಉಪ-ಪ್ರಕರಣ (5) ಅಥವಾ ಉಪ-ಪ್ರಕರಣ (6)ರ ಅಡಿಯಲ್ಲಿ" ಎಂಬ ಪದಗಳು, ಅವರಣಗಳು ಮತ್ತು ಅಂಕಗಳ ತರುವಾಯ, "ಭಾರತದ ಹೊರಗಡೆ ತೆರಿಗೆ ಸಂದಾಯದೊಂದಿಗೆ ಸರಕುಗಳನ್ನು ರಫ್ತು ಮಾಡಿದ ಪ್ರಯುಕ್ತ, ತೆರಿಗೆ ಮರುಪಾವತಿಯನ್ನು ಕ್ಲೇಮು ಮಾಡಿರುವ ಪ್ರಕರಣಗಳನ್ನು ಹೊರತುಪಡಿಸಿದಂತೆ" ಎಂಬ ಪದಗಳನ್ನು ಸೇರಿಸತಕ್ಕದ್ದು.

ಈ ವಿಧೇಯಕವು ಭಾರತ ಸಂವಿಧಾನದ 199ನೇ ಅನುಚ್ಛೇದದ ಅರ್ಥವ್ಯಾಪ್ತಿಯ ಮೇರೆಗೆ ಒಂದು ಧನ ವಿಧೇಯಕವೆಂದು ಪ್ರಮಾಣೀಕರಿಸುತ್ತೇನೆ.

**ಸಭಾಧ್ಯಕ್ಷರು
ಕರ್ನಾಟಕ ವಿಧಾನಸಭೆ**

ಉದ್ದೇಶಗಳು ಮತ್ತು ಕಾರಣಗಳ ಹೇಳಿಕೆ
(ವಿಧೇಯಕವನ್ನು ಮಂಡಿಸುವಾಗ ಲಗತ್ತಿಸಿದಂತೆ)

ಹೊಸ ತೆರಿಗೆ ವ್ಯವಸ್ಥೆಯಿಂದ ಉಂಟಾದ ತೊಂದರೆಗಳನ್ನು ನಿವಾರಿಸಲು ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ಅಧಿನಿಯಮ, 2017ನ್ನು,-

(1) ಮಾರಾಟದ ನಂತರ ನೀಡಲಾಗುವ ಸೋಡಿಯನ್ನು ಒಪ್ಪಂದದೊಂದಿಗೆ ಜೋಡಿಸುವ ಅಗತ್ಯತೆಯನ್ನು ತೆಗೆದುಹಾಕಲು ಹಾಗೂ ಸ್ವೀಕೃತಿದಾರನು ಹೂಡುವಳಿ ತೆರಿಗೆ ಜಮೆಯನ್ನು ಹಿಂತಿರುಗಿಸಿದ ಸಂದರ್ಭದಲ್ಲಿ ಪ್ರಕರಣ 34ರ ಅಡಿಯಲ್ಲಿ ಜಮೆಚೀಟಿ ನೀಡುವುದನ್ನು ಉಲ್ಲೇಖಿಸಲು ಪ್ರಕರಣ 15ರ ಉಪ-ಪ್ರಕರಣ (3)ರ ಖಂಡ (ಬಿ)-ಯನ್ನು ತಿದ್ದುಪಡಿ ಮಾಡುವುದಕ್ಕಾಗಿ;

(2) ಪ್ರಕರಣ 34ರಲ್ಲಿ ಪ್ರಕರಣ 15ರ ಉಲ್ಲೇಖವನ್ನು ಸೇರ್ಪಡೆಗೊಳಿಸಲು ಸದರಿ ಪ್ರಕರಣದ ಉಪ-ಪ್ರಕರಣ (1)ನ್ನು ತಿದ್ದುಪಡಿ ಮಾಡುವುದಕ್ಕಾಗಿ;

(3) ವಿಲೋಮ ಸುಂಕ ರಚನೆಯಿಂದ (Inverted Duty Structure) ಉದ್ಭವಿಸುವ ಮರುಪಾವತಿಗಳಿಗೂ ತಾತ್ಕಾಲಿಕ ಮರುಪಾವತಿಯ ಉಪಬಂಧಗಳನ್ನು ವಿಸ್ತರಿಸಲು ಪ್ರಕರಣ 54ರ ಉಪ-ಪ್ರಕರಣ (6)ನ್ನು ತಿದ್ದುಪಡಿ ಮಾಡುವುದಕ್ಕಾಗಿ;

(4) ತೆರಿಗೆ ಪಾವತಿಯೊಂದಿಗೆ ಭಾರತದಿಂದ ಹೊರಗೆ ರಫ್ತು ಮಾಡಲಾದ ಸರಕುಗಳಿಗೆ ಸಂಬಂಧಿಸಿದ ಮರುಪಾವತಿ ಕೋರಿಕೆಗಳನ್ನು ಮಂಜೂರು ಮಾಡುವುದಕ್ಕೆ ಅನ್ವಯಿಸುವ ಕನಿಷ್ಠಮಿತಿಯನ್ನು ತೆಗೆದುಹಾಕಲು ಪ್ರಕರಣ 54ರ ಉಪ-ಪ್ರಕರಣ (6)ನ್ನು ತಿದ್ದುಪಡಿ ಮಾಡುವುದಕ್ಕಾಗಿ,

- ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ಅಧಿನಿಯಮ, 2017 (2017ರ ಕರ್ನಾಟಕ ಅಧಿನಿಯಮ ಸಂ.27)ನ್ನು ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಿದೆ.

ಆದ್ದರಿಂದ ಈ ವಿಧೇಯಕ.

ಆರ್ಥಿಕ ಜ್ಞಾಪನ ಪತ್ರ

ಪ್ರಸ್ತಾವಿತ ಶಾಸನಾತ್ಮಕ ಕ್ರಮವು ಯಾವುದೇ ಹೆಚ್ಚಿನ ವೆಚ್ಚವನ್ನು ಒಳಗೊಂಡಿರುವುದಿಲ್ಲ.

ಡಿ.ಕೆ. ಶಿವಕುಮಾರ್
ಮುಖ್ಯಮಂತ್ರಿ

ಜ್ಯೋತಿ
ಕಾರ್ಯದರ್ಶಿ (ಪ್ರ)
ಕರ್ನಾಟಕ ವಿಧಾನ ಪರಿಷತ್ತು

ಅನುಬಂಧ
ಕರ್ನಾಟಕ ಸರಕು ಮತ್ತು ಸೇವೆಗಳ ಅಧಿನಿಯಮ, 2017
(2017ರ ಕರ್ನಾಟಕ ಅಧಿನಿಯಮ ಸಂ. 27)ರ ಉದ್ಯತ ಭಾಗ

XXX

XXX

XXX

15. ತೆರಿಗೆದಾಯಕ ಪೂರೈಕೆಯ ಮೌಲ್ಯ:- XXX

XXX

XXX

(3) ಪೂರೈಕೆಯ ಮೌಲ್ಯವು ಈ ಕೆಳಕಂಡ ಯಾವುದೇ ಸೋಡಿಗಳನ್ನು ಒಳಗೊಳ್ಳುವುದಿಲ್ಲ,-

(ಎ) ಪೂರೈಕೆಯ ಸಮಯದಲ್ಲಿ ಅಥವಾ ಅದಕ್ಕಿಂತ ಮೊದಲು ನೀಡಿದ ಸೋಡಿಯನ್ನು ಅಂಥ ಪೂರೈಕೆಗೆ ಸಂಬಂಧಿಸಿದಂತೆ ನೀಡಲಾದ ಬೆಲೆಪಟ್ಟಿಯಲ್ಲಿ ಯುಕ್ತವಾಗಿ ದಾಖಲಿಸಿದ್ದರೆ ಅಂಥ ಸೋಡಿ; ಮತ್ತು

(ಬಿ) ಪೂರೈಕೆಯನ್ನು ಮಾಡಿದ ನಂತರ ನೀಡಿದ ಸೋಡಿ, ಆದರೆ,-

(i) ಅಂಥ ಸೋಡಿಯು ಅಂಥ ಪೂರೈಕೆಯ ಸಮಯದಲ್ಲಿ ಅಥವಾ ಅದಕ್ಕಿಂತ ಮುನ್ನವೇ ಮಾಡಿಕೊಂಡ ಒಪ್ಪಂದದ ಪ್ರಕಾರ ಸ್ಥಾಪಿತವಾದ ಮತ್ತು ಸಂಬಂಧಪಟ್ಟ ಬೆಲೆಪಟ್ಟಿಗಳಿಗೆ ನಿರ್ದಿಷ್ಟವಾಗಿ ಸಂಬಂಧಿಸಿರಬೇಕು; ಮತ್ತು

(ii) ಅಂಥ ಸೋಡಿಗೆ ಸಂಬಂಧಪಟ್ಟ ಹೂಡುವಳಿ ತೆರಿಗೆಯ ಜಮೆಯನ್ನು, ಆ ಪೂರೈಕೆಯನ್ನು ಸ್ವೀಕರಿಸುವವನು ಪೂರೈಕೆದಾರನು ನೀಡಿದ ದಸ್ತಾವೇಜಿನ ಆಧಾರದ ಮೇಲೆ ಹಿಂದಿರುಗಿಸಿರಬೇಕು.

XXX

XXX

XXX

34. ಜಮೆ ಮತ್ತು ಖರ್ಚು ಚೀಟಿಗಳು.- (1) ಸರಕು ಅಥವಾ ಸೇವೆಗಳು ಅಥವಾ ಅವುಗಳೆರಡರ ಪೂರೈಕೆಗಾಗಿ ಒಂದು ಅಥವಾ ಅದಕ್ಕಿಂತ ಹೆಚ್ಚು ತೆರಿಗೆ ಬೆಲೆಪಟ್ಟಿಗಳನ್ನು ನೀಡಲಾಗಿದ್ದಲ್ಲಿ ಮತ್ತು ಆ ತೆರಿಗೆ ಬೆಲೆಪಟ್ಟಿಯಲ್ಲಿ ತೆರಿಗೆದಾಯಕ ಮೌಲ್ಯವು ಅಥವಾ ವಿಧಿಸಲಾಗಿರುವ ತೆರಿಗೆಯು, ಅಂಥ ಪೂರೈಕೆಗೆ ಸಂಬಂಧಿಸಿದ ತೆರಿಗೆದಾಯಕ ಮೌಲ್ಯವನ್ನು ಅಥವಾ ಸಂದಾಯ ಮಾಡಬೇಕಾದ ತೆರಿಗೆಯನ್ನು ಮೀರಿರುವಂತೆ ಕಂಡುಬಂದಾಗ, ಅಥವಾ ಪೂರೈಕೆ ಮಾಡಿದ ಸರಕುಗಳು ಸ್ವೀಕರಿಸುವವನಿಂದ ಹಿಂದಿರುಗಿಸಲ್ಪಟ್ಟಿದ್ದಲ್ಲಿ ಅಥವಾ ಮಾಡಿರುವ ಸರಕು ಅಥವಾ ಸೇವೆಗಳು ಅಥವಾ ಅವುಗಳೆರಡರ ಪೂರೈಕೆಯಲ್ಲಿ ಕೊರತೆ ಕಂಡುಬಂದಲ್ಲಿ ಅಂಥ ಸರಕು ಅಥವಾ ಸೇವೆಗಳು ಅಥವಾ ಅವುಗಳೆರಡರ ಪೂರೈಕೆ ಮಾಡಿರುವ ನೋಂದಾಯಿತ ವ್ಯಕ್ತಿಯು ಸ್ವೀಕರಿಸುವವನಿಗೆ ನಿಯಮಿಸಬಹುದಾದ ಅಂಥ ವಿವರಗಳನ್ನು ಒಳಗೊಂಡಿರುವ, ಒಂದು ಹಣಕಾಸು ವರ್ಷದಲ್ಲಿ ಮಾಡಿದ ಪೂರೈಕೆಗಳಿಗಾಗಿ ಒಂದು ಅಥವಾ ಅದಕ್ಕಿಂತ ಹೆಚ್ಚು ಜಮೆ ಚೀಟಿಗಳನ್ನು ನೀಡತಕ್ಕದ್ದು.

XXX

XXX

XXX

54. ತೆರಿಗೆಯ ಮರುಪಾವತಿ:- XXX

XXX

XXX

(6) ಉಪಪ್ರಕರಣ (5)ರಲ್ಲಿ ಏನೇ ಒಳಗೊಂಡಿದ್ದರೂ, ಪರಿಷತ್ತಿನ ಶಿಫಾರಸ್ಸುಗಳ ಅನ್ವಯ ಸರ್ಕಾರವು ಅಧಿಸೂಚಿಸಬಹುದಾದ ಅಂಥ ನೋಂದಾಯಿತ ವ್ಯಕ್ತಿಗಳ ವರ್ಗವನ್ನು ಹೊರತುಪಡಿಸಿದ ನೋಂದಾಯಿತ ವ್ಯಕ್ತಿಗಳಿಂದ, ಮಾಡಿದ ಸರಕು ಅಥವಾ ಸೇವೆಗಳು ಅಥವಾ ಅವುಗಳೆರಡರ ಶೂನ್ಯ-ದರ ಪೂರೈಕೆಯ ಪ್ರಯುಕ್ತ ಮರುಪಾವತಿಗಾಗಿ ಮಾಡಿರುವ ಯಾವುದೇ ಕ್ಲೇಮಿನ ಸಂದರ್ಭದಲ್ಲಿ, ಯುಕ್ತ ಅಧಿಕಾರಿಯು, ಹಾಗೆ ಕ್ಲೇಮು ಮಾಡಿದ ಒಟ್ಟು ಮೊತ್ತದ ಶೇಕಡಾ ತೊಂಬತ್ತರಷ್ಟನ್ನು ನಿಯಮಿಸಬಹುದಾದ ಅಂಥ ವಿಧಾನದಲ್ಲಿ ಮತ್ತು ಅಂಥ ಷರತ್ತುಗಳು, ಮಿತಿಗಳು ಮತ್ತು ರಕ್ಷಣೋಪಾಯಗಳಿಗೆ ಒಳಪಟ್ಟು ತಾತ್ಕಾಲಿಕವಾಗಿ ಮರುಪಾವತಿ ಮಾಡಬಹುದು ಮತ್ತು ತದನಂತರ ಅರ್ಜಿದಾರನಿಂದ ಒದಗಿಸಿದ ದಸ್ತಾವೇಜುಗಳ ಯುಕ್ತ ಪರಿಶೀಲನೆಯ ನಂತರ ಮರುಪಾವತಿ ಕ್ಲೇಮಿನ ಅಂತಿಮ ಇತ್ಯರ್ಥಕ್ಕಾಗಿ ಉಪಪ್ರಕರಣ (5)ರ ಅಡಿಯಲ್ಲಿ ಆದೇಶ ಮಾಡಬಹುದು.

XXX

XXX

XXX

(14) ಈ ಪ್ರಕರಣದಲ್ಲಿ ಏನೇ ಒಳಗೊಂಡಿದ್ದರೂ, ಒಂದು ಸಾವಿರ ರೂಪಾಯಿಗಳಿಗಿಂತ ಕಡಿಮೆ ಮೊತ್ತವಿದ್ದರೆ, ಉಪಪ್ರಕರಣ (5) ಅಥವಾ ಉಪಪ್ರಕರಣ (6)ರ ಅಡಿಯಲ್ಲಿ ಮರುಪಾವತಿಯನ್ನು, ಅರ್ಜಿದಾರನಿಗೆ ಸಂದಾಯ ಮಾಡತಕ್ಕದ್ದಲ್ಲ.

XXX

XXX

XXX